



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|---------------------|--|--------------------|
| ಭಾಗ - ೧ Part - I | ಬೆಂಗಳೂರು, ಶನಿವಾರ, ೧೭, ಮೇ, ೨೦೨೫(ವೈಶಾಖ, ೨೭, ಶಕವರ್ಷ, ೧೯೪೭) BENGALURU, SATURDAY, 17, MAY, 2025(VAISHAKHA, 27, SHAKAVARSHA, 1947) | ಸಂ. ೨೯೩ No. 293 |
|---------------------|--|--------------------|

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ.

ಓದಲಾಗಿದೆ: (1) ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸೆನೆನಿ 2020 ಮತ್ತು ದಿನಾಂಕ:01.04.2023ರ ಸೇರ್ಪಡೆ ಆದೇಶ.

(2) ದಿನಾಂಕ:28.11.2023ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 266 ಸೆನೆನಿ 2022

ಪ್ರಸ್ತಾವನೆ:

1. ಮೇಲೆ (1)ರಲ್ಲಿ ಓದಲಾದ ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ.

2. ಮೇಲೆ (2)ರಲ್ಲಿ ಓದಲಾದ ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ.

3. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ)

ವೃಂದಗಳಿಗೆ ಸೇರಿದ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 12 ಸೆನೆನಿ 2024

ಬೆಂಗಳೂರು, ದಿನಾಂಕ:17.05.2025.

4. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸೆನೆನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28.03.2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ (ಅನುಬಂಧವನ್ನು ಹೊರತುಪಡಿಸಿ) ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೂ ಸಹ ವಿಸ್ತರಿಸಿ ಆದೇಶಿಸಲಾಗಿದೆ.

5. ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ದಿನಾಂಕ:28.11.2023ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 266 ಸೆನೆನಿ 2022ರ ಅನುಬಂಧ-1ರಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರ್ ವರ್ತುಲದಲ್ಲಿ 5, 30, 55 ಮತ್ತು 82ನೇ ಮೀಸಲಾತಿ ಬಿಂದುಗಳನ್ನು ಪರಿಗಣಿಸತಕ್ಕದ್ದು.

6. ದಿನಾಂಕ:28.11.2023ರ ರೋಸ್ಟರಿನನ್ವಯ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ಹುದ್ದೆಗಳಿಗೆ ಈಗಾಗಲೇ ಮುಂಬಡ್ತಿ ನೀಡಿದ್ದಲ್ಲಿ ಯಾವ ಬಿಂದುವಿನವರೆಗೆ ಮುಂಬಡ್ತಿ ನೀಡಲಾಗಿದೆಯೋ ಆ ನಂತರದ ಬಿಂದುವಿನಿಂದ ಜಾರಿಗೊಳಿಸತಕ್ಕದ್ದು.

7 ಈ ಆದೇಶವನ್ನು ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ:249/2025 ದಿನಾಂಕ:09.05.2025ರಲ್ಲಿನ ನಿರ್ಣಯದಂತೆ ಹೊರಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾ ನಿಯಮಗಳು-1).